

# ಎಸ್ತೇರಳು

1

2

3

4

5

6

7

8

9

10

## ಅಧ್ಯಾಯ 1

ಅಹಘ್ವೇರೋಷನ ದಿವಸಗಳಲ್ಲಿ ಆದದ್ದು? ಆ ಅಹಘ್ವೇರೋಷನು ಭಾರತ ಮೊದಲೆ ಲ್ಲೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;

2 ಆ ದಿವಸಗಳಲ್ಲಿ ಅರಸ ನಾದ ಅಹಘ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ

3 ತನ್ನ ಆಳಿಕೆಯ ಮೂರನೇ ವರುಷದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.

4 ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.

5 ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.

6 ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪು ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದ ವಸ್ತುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿದ್ದವು.

7 ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.

8 ಕುಡಿಯುವುದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.

9 ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಘ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.

10 ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದರಿಂದ ಜನರಿಗೂ ಪ್ರಧಾನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ

11 ಅರಸನಾದ ಅಹಘ್ವೇರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜಿತಾನು ಹಬೋನಾನು ಬಿಗಿತಾನು ಅಬಗಿತಾನು ಚೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿಗಳಿಗೆ ಹೇಳಿದನು.

12 ಆದರೆ ಅರಸನು ಅಧಿಕಾರಿಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.

13 ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ

14 ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳು ಮಂದಿ ಪ್ರಧಾನರಾದ ಕರ್ಷೇನಾ, ಶೇತಾರ್, ಆದ್ಮಾತನು, ತರ್ಷೀಷನು.

15 ಮೆರೆಸನು, ಮರ್ಸೇನಾ, ಮೆಮೂಕಾನನು ಇವರ ಸಂಗಡಲೂ ಅಹಘ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.

16 ಮೆಮೂಕಾನನು ಅರಸನ ಮುಂದೆಯೂ ಪ್ರಧಾನರ ಮುಂದೆಯೂ ಹೇಳಿದ್ದೇನೆಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಘ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿದ್ದಾಳೆ.

17 ಯಾಕೆಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಘ್ವೇರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ

ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.

**18** ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು.

ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.

**19** ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ಟೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮವಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆಯಲ್ಪಡಲಿ.

**20** ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.

**21** ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದ

**22** ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.

## ಅಧ್ಯಾಯ 2

**ಈ** ಕಾರ್ಯಗಳಾದ ತರುವಾಯ ಅರಸನಾದ ಅಹಷ್ಟೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು.

**2** ಆಗ ಅರಸನನ್ನು ಸೇವಿಸುವ ದಾಸರು ಅವನಿಗೆ ಹೇಳಿದ್ದೇನೆಂದರೆ--ಅರಸನಿಗೋಸ್ಕರ ರೂಪವತಿಯಾದ ಕನ್ಯಾಸ್ತ್ರೀಯರು ಹುಡುಕಲ್ಪಡಲಿ.

**3** ರೂಪವತಿಯಾದ ಸಮಸ್ತ ಕನ್ಯಾಸ್ತ್ರೀಯರು ರಾಜ ಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿ ಕಾರಿಗಳಾದ ಹೇಗ್ಯನೆಂಬವನ ಕೈಗೆ ಒಪ್ಪಿಸಲ್ಪಡುವ ಹಾಗೆ ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತ್ಯಗಳಲ್ಲಿ ಅಧಿಕಾರವನ್ನು ನೇಮಿಸಲಿ; ಅವರಿಗೆ ಶುಚಿ ಮಾಡಿ ಕೊಳ್ಳುವ ವಸ್ತುಗಳು ಕೊಡಲ್ಪಡಲಿ.

**4** ಅರಸನ ಕಣ್ಣುಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಈ ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.

**5** ಆದರೆ ಶೂಷನಿನ ಅರಮನೆಯಲ್ಲಿ ಬೆನ್ನಾವಿನ ನವನಾದ ಕೀಷನ ಮಗನಾದ ಶಿವ್ಣ ಮಗನಾದ ಯಾಯಾರನ ಮಗನಾದ ಮೊರ್ದೆಕ್ಕೆ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.

**6** ಅವನು ಬಾಬಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.

**7** ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕ್ಕೆ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.

**8** ಅರಸನ ಮಾತೂ ಅವನ ಕಟ್ಟ ಕೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗ್ಯೆಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗ್ಯೆಯ ಕೈಗೆ ಒಪ್ಪಿಸಲ್ಪಟ್ಟಳು.

**9** ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.

**10** ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕೆಂದರೆ ತಿಳಿಸಬಾರದೆಂದು ಮೊರ್ದೆಕ್ಕೆ ಅವಳಿಗೆ ಆಜ್ಞಾಪಿಸಿದ್ದನು.

**11** ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳಿಸಿಕೊಳ್ಳುವದಕ್ಕೆ ಮೊರ್ದೆಕ್ಕೆ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.

**12** ಆದರೆ ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಬೋಳ ತೈಲದಿಂದಲೂ ಆರು ತಿಂಗಳು ಸುಗಂಧಗಳಿಂದಲೂ ಸ್ತ್ರೀಯರು ಶುಚಿಮಾಡಿಕೊಳ್ಳತಕ್ಕವುಗಳಿಂದಲೂ ಶುಚಿಯಾಗುವ ದಿವಸಗಳನ್ನು ತೀರಿಸಿದರು. ಹೀಗೆಯೇ ಸ್ತ್ರೀಯರ ಮರ್ಯಾದೆಯ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ಟೇ ರೋಷನ ಬಳಿಗೆ ಹೋಗಲು ಅವರವರ ಸರದಿ ಬಂತು.

**13** ಈ ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು

ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.

**14** ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು . ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು .

**15** ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಷ್ವಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು .

**16** ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು .

**17** ಅರಸನು ಸಕಲ ಸ್ತ್ರೀಯರಿಗಿಂತ ಎಸ್ತೇರಳನ್ನು ಪ್ರೀತಿ ಮಾಡಿದನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯಾಸ್ತ್ರೀಯರಿಗಿಂತ ಹೆಚ್ಚು ದಯವೂ ಕೃಪೆಯೂ ದೊರಕಿತು. ಆದದರಿಂದ ಅವನು ರಾಜಕೀರಿಟವನ್ನು ಅವಳ ತಲೆಯ ಮೇಲೆ ಇರಿಸಿ ಅವಳನ್ನು ವಷ್ಟಿಗೆ ಬದಲಾಗಿ ರಾಣಿಯಾಗಿ ಮಾಡಿದನು.

**18** ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.

**19** ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.

**20** ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು . ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು .

**21** ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗಿತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.

**22** ಈ ಕಾರ್ಯವು ಮೊರ್ದೆಕೈಯಿಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು; ಎಸ್ತೇರಳು ಮೊರ್ದೆಕೈಯ ಹೆಸರಿನಲ್ಲಿ ಅದನ್ನು ಅರಸನಿಗೆ ತಿಳಿಸಿದಳು .

**23** ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.

### ಅಧ್ಯಾಯ 3

**ಈ** ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಧವಾದ ಹಮ್ಮದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.

**2** ಆದಕಾರಣ ಅರಮನೆಯ ಬಾಗಲಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.

**3** ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು.

**4** ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವಮೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕೆಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.

**5** ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.

**6** ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕೆಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿಸಿದನು.

**7** ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.

**8** ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನೆಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

**9** ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.

- 10 ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮದಾತನ ಮಗನಾದ ಹಾಮಾನನಿಗೆ ಕೊಟ್ಟನು.
- 11 ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸಲ್ಪಟ್ಟಿವೆ ಅಂದನು.
- 12 ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಾಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- 13 ಒಂದೇ ದಿನದಲ್ಲಿ ಅಂದರೆ ಅಡಾಲ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸಲ್ಪಟ್ಟವು.
- 14 ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.
- 15 ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.

## ಅಧ್ಯಾಯ 4

- ಆದ್ದನ್ನೆಲ್ಲಾ ಮೊದಲಕ್ಕೆ ತಿಳಿದಾಗ ಮೊದಲಕ್ಕೆ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವೃಥೆ ಯಿಂದ ಗಟ್ಟಿಯಾಗಿ ಕೂಗಿದನು.
- 2 ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕೆಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.
- 3 ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿಕೊಂಡರು.
- 4 ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾರಕ್ಕೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವೃಥೆಪಟ್ಟಳು. ಇದಲ್ಲದೆ ಮೊದಲಕ್ಕೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- 5 ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೇಂದೂ ಮೊದಲಕ್ಕೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸಿದಳು.
- 6 ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊದಲಕ್ಕೆ ಬಳಿಗೆ ಹೊರಟುಹೋದನು.
- 7 ಆಗ ಮೊದಲಕ್ಕೆ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣವನ್ನೂ ಅವನಿಗೆ ತಿಳಿಸಿದನು.
- 8 ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನಕ್ಕೋಸ್ಕರ ಅರಸನ ಮುಂದೆ ಬನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
- 9 ಆಗ ಹತಾಕನು ಬಂದು ಮೊದಲಕ್ಕೆ ಮಾತುಗಳನ್ನು ಎಸ್ತೇರಳಿಗೆ ತಿಳಿಸಿದನು.
- 10 ಎಸ್ತೇರಳು ಮೊದಲಕ್ಕೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನೆಂದರೆ--
- 11 ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೊಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
- 12 ಅವರು ಎಸ್ತೇರಳ ಮಾತುಗಳನ್ನು ಮೊದಲಕ್ಕೆ ತಿಳಿಸಿದರು.
- 13 ಆಗ ಮೊದಲಕ್ಕೆ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನೆಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆನೆಂದು ನೆನಸಬೇಡ.
- 14 ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದವರು ಯಾರು ಅಂದನು.

- 15 ಎಸ್ತೀರಳು ಮೊರ್ದೆಕ್ಕಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
- 16 ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.
- 17 ಆಗ ಮೊರ್ದೆಕ್ಕಿಗೆ ಹೊರಟು ಹೋಗಿ ಎಸ್ತೀರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.

## ಅಧ್ಯಾಯ 5

- ಮೊರ್ದೆ ದಿನದಲ್ಲಿ ಏನಾಯಿತೆಂದರೆ, ಎಸ್ತೀರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- 2 ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೀರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೀರಳ ಬಳಿಗೆ ಚಾಚಿದನು. ಎಸ್ತೀರಳು ಸವಿವಿಧವಾಗಿ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
- 3 ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೀರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
- 4 ಅದಕ್ಕೆ ಎಸ್ತೀರಳು--ಅರಸನಿಗೆ ಸಮ್ಮತಿಯಾದರೆ ನಾನು ಅವನಿಗೋಸ್ಕರ ಸಿದ್ಧವಾಗಿರುವ ಔತಣಕ್ಕೆ ಅರಸನೂ ಹಾಮಾನನೂ ಈಗೊಮ್ಮೆ ಬರಬೇಕು ಅಂದಳು.
- 5 ಆಗ ಅರಸನು--ಎಸ್ತೀರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರಿತಪಡಿಸಿರಿ ಅಂದನು. ಎಸ್ತೀರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
- 6 ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೀರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪಡುವದು ಅಂದನು.
- 7 ಎಸ್ತೀರಳು ಪ್ರತ್ಯುತ್ತರ ಕೊಟ್ಟು--ನಿನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನೆಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
- 8 ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- 9 ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲಲ್ಲಿರುವ ಮೊರ್ದೆಕ್ಕಿಗೆ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕ್ಕಿಯ ಮೇಲೆ ಕೋಪದಿಂದ ತುಂಬಿದವನಾದನು.
- 10 ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷ್ಷನನ್ನೂ ಕರೆಕಳುಹಿಸಿದನು.
- 11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಜ್ಜೆಗಳನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭುಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.
- 12 ಇದಲ್ಲದೆ--ರಾಣಿಯಾದ ಎಸ್ತೀರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
- 13 ಆದರೆ ಯೆಹೂದ್ಯನಾದ ಮೊರ್ದೆಕ್ಕಿಗೆ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋಜನವಿಲ್ಲ ಅಂದನು.
- 14 ಆಗ ಅವನ ಹೆಂಡತಿಯಾದ ಜೆರೆಷ್ಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ?ಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕ್ಕಿಗೆ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

## ಅಧ್ಯಾಯ 6

- ರಾತ್ರಿ ಅರಸನಿಗೆ ನಿದ್ರೆ ಬಾರದ್ದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
- 2 ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗಿತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನವನ್ನು ಮೊರ್ದೆಕ್ಕಿಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸ್ಥಿತು.
- 3 ಆಗ ಅರಸನು--ಇದಕ್ಕೋಸ್ಕರ ಮೊರ್ದೆಕ್ಕಿಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟಮೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.

- 4 ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊದ್ಲೆಕ್ಕಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
- 5 ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು.
- 6 ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
- 7 ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ,
- 8 ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕೀಯವೂ ತರಲ್ಪಡಲಿ;
- 9 ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
- 10 ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊದ್ಲೆಕ್ಕಗೆ ಆ ಪ್ರಕಾರ ಮಾಡು. ನೀನು ಹೇಳಿದ್ದಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.
- 11 ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊದ್ಲೆಕ್ಕಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
- 12 ಮೊದ್ಲೆಕ್ಕಗೆ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
- 13 ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷ್ಠಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ವಂದ್ವೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷ್ಠಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ವೀಯೋ, ಆ ಮೊದ್ಲೆಕ್ಕಗೆ ಯೆಹೂದ್ಯರ ವಂಶಸ್ಥನಾಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳು ವಿ ಅಂದರು.
- 14 ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೀರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರೆಕ್ಕೊಂಡು ಹೋಗಲು ತ್ವರಮಾಡಿದರು

## ಅಧ್ಯಾಯ 7

ಅರಸನೂ ಹಾಮಾನನೂ ರಾಣಿಯಾದ ಎಸ್ತೀರಳ ಔತಣಕ್ಕೆ ಬಂದರು.

- 2 ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೀರಳಿಗೆ--ರಾಣಿಯಾದ ಎಸ್ತೀರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
- 3 ಆಗ ರಾಣಿಯಾದ ಎಸ್ತೀರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯೆ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
- 4 ಯಾಕೆಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟಿವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- 5 ಆಗ ಅರಸ ನಾದ ಅಹಶ್ವೇರೋಷನು--ರಾಣಿಯಾದ ಎಸ್ತೀರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
- 6 ಅದಕ್ಕೆ ಎಸ್ತೀರಳು--ವೈರಿಯೂ ಶತ್ರುವೂ ಯಾರೆಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- 7 ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೀ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
- 8 ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೀರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
- 9 ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹಬೋಫನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೆದನ್ನು ಹೇಳಿದ ಮೊದ್ಲೆಕ್ಕಗೋಸ್ಕರ



ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.

**10** ಅವರು ಮೊರ್ದೆಕ್ಕೆ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

## ಅಧ್ಯಾಯ 8

**1** ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕ್ಕೆ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.

**2** ಆಗ ಅರಸನು ತಾನು ಹಾಮಾನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕ್ಕೆಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕ್ಕೆಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.

**3** ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತ ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.

**4** ಆಗ ಅರಸನು ಎಸ್ತೇರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನೆಂದರೆ --

**5** ಅರಸನಿಗೆ ಒಳ್ಳೆಯದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಆಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.

**6** ಯಾಕೆಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.

**7** ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕ್ಕೆಗೂ ಹೇಳಿದ್ದೇನೆಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.

**8** ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕೆಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟ ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.

**9** ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕ್ಕೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಾರುಪ್ರತ್ಯೇಕ ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.

**10** ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೆ ಒಂಟೆಗಳ ಮೇಲೆಯೂ ಕಳುಹಿಸಿದನು.

**11** ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟಿದ್ದೇನೆಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಆಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ

**12** ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.

**13** ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳಿ ಲ್ಪಟ್ಟಿತು.

**14** ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.

**15** ಮೊರ್ದೆಕ್ಕೆ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

**16** ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.

17 ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಅನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕೆಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.

## ಅಧ್ಯಾಯ 9

1 ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.

2 ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹಾಶ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.

3 ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕೆಂದರೆ ಮೊರ್ದೆಕೈಯ ಭಯ ಅವರಿಗೆ ಇದ್ದಿತು.

4 ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.

5 ಹೀಗೆಯೇ ಯೆಹೂದ್ಯರು ಕತ್ತಿ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.

6 ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಏನೂರು ಮಂದಿಯನ್ನು ಕೊಂದರು.

7 ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಲೋನನು ಅಸ್ತಾತನು

8 ಪೋರಾತನು ಅದಲ್ಯನು ಅರೀದಾತನು

9 ಪರ್ಮಾಷ್ವನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.

10 ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.

11 ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.

12 ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಏನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.

13 ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.

14 ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.

15 ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರ್‌ಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.

16 ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.

17 ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.

18 ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;

19 ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.

20 ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರುಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ



ಹಾಗೆ

**21** ಮೊದ್ಕೆಯು ಈ ವರ್ತಮಾನಗಳನ್ನು ಬರೆದು ಅಹಷ್ಟೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದೈರಿಗೆ ಪತ್ರಗಳನ್ನು ಕಳುಹಿಸಿದನು.

**22** ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬುದು.

**23** ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊದ್ಕೆ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.

**24** ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮಿದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳು ಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೈಸಿ ಚೀಟನ್ನು ಹಾಕಿದನು;

**25** ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನು ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರಗಳಿಂದ ಆಜ್ಞಾಪಿಸಿದನು;

**26** ಆದದರಿಂದ ಅವರು ಈ ದಿವಸಗಳನ್ನು ಪೂರೈಸಿ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.

**27** ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭವಿಸಿದ್ದಕ್ಕೋಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.

**28** ಇದಲ್ಲದೆ ಈ ದಿವಸಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವರ್ಷದಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯರೊಳಗಿಂದ ನಿಂತುಹೋಗಬಾರದು; ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.

**29** ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊದ್ಕೆಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿಸಲು ಸಮಸ್ತ ಅಧಿಕಾರದಿಂದ ಬರೆಸಿದರು.

**30** ಇದಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯನಾದ ಮೊದ್ಕೆಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ

**31** ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ಟೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.

**32** ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.

## ಅಧ್ಯಾಯ 10

**1** ಅರಸನಾದ ಅಹಷ್ಟೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.

**2** ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊದ್ಕೆಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಇವು ಮೇದೈಪಾರಸಿಯ ಅರಸರುಗಳ ರಾಜ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?

**3** ಯಾಕೆಂದರೆ ಯೆಹೂದ್ಯನಾದ ಮೊದ್ಕೆ ಅರಸನಾದ ಅಹಷ್ಟೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.

For other languages please go to [www.wordproject.org](http://www.wordproject.org)